



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಸಂಪುಟ ೧೪೬	ಬೆಂಗಳೂರು, ಗುರುವಾರ, ನವೆಂಬರ್ ೧೭, ೨೦೧೧ (ಕಾರ್ತಿಕ ೨೬, ಶಕ ವರ್ಷ ೧೯೩೩)	ಸಂಚಿಕೆ ೪೫
-----------	--	-----------

## ವಿಷಯಸೂಚಿ

ವಿಷಯ	ಪುಟಗಳು	ವಿಷಯ	ಪುಟಗಳು
<b>ಭಾಗ-I</b> ರಾಜ್ಯ ಸರ್ಕಾರದ ಮುಖ್ಯ ಆದೇಶಗಳು ಹಾಗೂ ಸುತ್ತೋಲೆ ಮುಂತಾಗಿ ಎಲ್ಲಾ ಇಲಾಖೆಗಳಿಗೂ ಸಂಬಂಧಿಸಿದ ಆದೇಶಗಳು 3193-3256		<b>ಭಾಗ-IV-A</b> ರಾಜ್ಯದ ವಿಧೇಯಕಗಳ ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು, ರಾಜ್ಯದ ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ್ರದ ಮತ್ತು ರಾಜ್ಯದ ಶಾಸನಗಳ ಮೇರೆಗೆ ರಾಜ್ಯ ಸರ್ಕಾರವು ಹೊರಡಿಸಿದ ಸಾಮಾನ್ಯ ಶಾಸನಬದ್ಧ ನಿಯಮಗಳು ಮತ್ತು ರಾಜ್ಯಾಂಗದ ಮೇರೆಗೆ ರಾಜ್ಯಪಾಲರು ಮಾಡಿದ ನಿಯಮಗಳು, ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯವು ಮಾಡಿದ ನಿಯಮಗಳು 2109-2124	
<b>ಭಾಗ-II</b> ನೇಮಕಗಳು, ಸ್ಥಳನೇಮಕಗಳು ವರ್ಗಾವಣೆಗಳು, ರಜೆ ಮತ್ತು ಅಧಿಕಾರಗಳು, ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಸೂಚನೆಗಳು 625-640		<b>ಭಾಗ-V</b> ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು 1905-1936	
<b>ಭಾಗ-III</b> ಶಾಸನಬದ್ಧವಲ್ಲದ ಆದರೆ ಜಮೀನು ಸಂಗ್ರಹಣಾ ಶಾಸನದ ಮೇರೆಗೆ ಹೊರಡಿಸಿದ ಅಧಿಸೂಚನೆಗಳ ಸಹಿತವಾಗಿ ಸರ್ಕಾರದ ಅಧಿಸೂಚನೆಗಳು, ಇಲಾಖೆಗಳ ಮುಖ್ಯಾಧಿಕಾರಿಗಳಿಂದ ಅಧಿಸೂಚನೆಗಳು, ಸ್ಥಳೀಯ ಪ್ರಾಧಿಕಾರ ಇಲಾಖೆಗೆ ಸಂಬಂಧಪಟ್ಟ ಅಧಿಸೂಚನೆಗಳು, ಋತುಮಾನ ಸಮಾಚಾರಗಳು ಮತ್ತು ಪೇಟೆಯ ಆಗಾಗಿನ ಧಾರಣಾವಾಸಿಗಳು 3753-3848		<b>ಭಾಗ-VI</b> ಬೆಂಗಳೂರು ವಿಭಾಗಕ್ಕೆ ಮತ್ತು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸ್ಥಳೀಯವಾಗಿ ಅನ್ವಯವಾಗುವ ಅಧಿಸೂಚನೆಗಳು ಮತ್ತು ಆದೇಶಗಳು 1033-1064	
<b>ಭಾಗ-IV</b> ಕೇಂದ್ರದ ವಿಧೇಯಕಗಳು ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು, ಕೇಂದ್ರದ ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ್ರ ಸರ್ಕಾರದವರು ಹೊರಡಿಸಿದ ಸಾಮಾನ್ಯ ಶಾಸನಬದ್ಧ ನಿಯಮಗಳು ಮತ್ತು ಶಾಸನಬದ್ಧ ಆದೇಶಗಳು ಮತ್ತು ರಾಷ್ಟ್ರಪತಿಯವರಿಂದ ರಚಿತವಾಗಿ ರಾಜ್ಯ ಸರ್ಕಾರದವರಿಂದ ಪುನಃ ಪ್ರಕಟವಾದ ಆದೇಶಗಳು. ಇಲ್ಲ		<b>ವಿಶೇಷ ರಾಜ್ಯಪತ್ರಗಳು</b> ವಾರಾಂತ್ಯದಲ್ಲಿ ಪ್ರಕಟಗೊಂಡ ವಿಶೇಷ ರಾಜ್ಯಪತ್ರಗಳು 6235-6274	

೨೦೧೦-೨೦೧೧ನೇ ಇಸವಿಯ ಕರ್ನಾಟಕ ರಾಜ್ಯಪತ್ರದ ಪರಿಷ್ಕೃತ ಚಂದಾ ದರ			
ಕ್ರಮ ಸಂಖ್ಯೆ	ರಾಜ್ಯಪತ್ರದ ಭಾಗಗಳು	ಪ್ರತಿ ಒಂದಕ್ಕೆ ರೂ. ಪೈ.	ವಾರ್ಷಿಕ ಚಂದಾ ದರ ರೂ. ಪೈ.
1.	ಭಾಗ-1 .....	22-00	880-00
2.	ಭಾಗ-2 .....	6-00	244-00
3.	ಭಾಗ-3 .....	26-00	1061-00
4.	ಭಾಗ-4 .....	4-00	175-00
5.	ಭಾಗ-4ಎ .....	5-00	220-00
6.	ಭಾಗ-5 .....	22-00	879-00
7.	ಭಾಗ-6 (ಬೆಂಗಳೂರು) .....	9-00	357-00
8.	ಭಾಗ-6ಎ (ಮೈಸೂರು) .....	32-00	1300-00
9.	ಭಾಗ-6ಬಿ (ಧಾರವಾಡ) .....	45-00	1790-00
10.	ಭಾಗ-6ಸಿ (ಗುಲ್ಬರ್ಗಾ) .....	30-00	1194-00
11.	ಸಂಪೂರ್ಣ ಕರ್ನಾಟಕ ರಾಜ್ಯಪತ್ರ ಕ್ರ.ಸ. 1 ರಿಂದ 7.....	94-00	3816-00
	(ಭಾಗ-1 ರಿಂದ 6) ವಿಶೇಷ ರಾಜ್ಯಪತ್ರವನ್ನು ಹೊರತುಪಡಿಸಿ		
12.	ವಿಶೇಷ ರಾಜ್ಯಪತ್ರಗಳನ್ನು ಸಂಬಂಧಪಟ್ಟ ಇಲಾಖೆಗಳಿಂದ ಪಡೆಯಿರಿ ಮತ್ತು ಸರ್ಕಾರಿ ಪುಸ್ತಕ ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಿರುತ್ತವೆ.		
೨೦೧೦-೨೦೧೧ನೇ ಇಸವಿಯ ಕರ್ನಾಟಕ ರಾಜ್ಯಪತ್ರದ ಪ್ರಕಟಣೆ ದರ			
ಕ್ರಮ ಸಂಖ್ಯೆ	ಪ್ರಕಟಣೆ ದರಗಳು	ಮೊತ್ತ ರೂ. ಪೈ.	
1.	ಸ್ಥಳೀಯ/ ಸ್ಥಾನಿಕ ಸಂಸ್ಥೆ ಮತ್ತು ಸರ್ಕಾರದ ಇಲಾಖೆ ಎ4 ಅಳತೆಯ ಪ್ರತಿ ಪುಟಕ್ಕೆ	500-00	
2.	ಪ್ರತಿ ಸಾಲಿನ 43 ಎಮ್ಸ್ ಅಥವಾ 2 ಸಾಲಿನ 21 ಎಮ್ಸ್	11-00	
3.	ಖಾಸಗಿ ಸಂಸ್ಥೆ ಮತ್ತು ವಾಣಿಜ್ಯಕ್ಕೆ ಸಂಬಂಧಿಸಿದಂತೆ (ಕೆಪಿಟಿಸಿಎಲ್, ಕೆಎಸ್ಆರ್‌ಟಿಸಿ ತರಹ ಇತ್ಯಾದಿ ಪ್ರತಿ ಪುಟಕ್ಕೆ)	750-00	
4.	ಪ್ರತಿ ಸಾಲಿನ 43 ಎಮ್ಸ್ ಅಥವಾ 2 ಸಾಲಿನ 21 ಎಮ್ಸ್	16-50	
5.	ಅರ್ಧ ಪುಟಕ್ಕೆ ಅಥವಾ ಕಾಲು ಪುಟಕ್ಕೆ ಬರುವ ವಿಷಯ	'1/2 ಅಥವಾ '1/4 ಪುಟಕ್ಕೆ ದರ ನಿಗದಿ	
6.	ಕಾಲು ಪುಟಕ್ಕಿಂತ ಕಡಿಮೆ ಇರುವ ವಿಷಯಕ್ಕೆ	ಕ್ರಮ ಸಂಖ್ಯೆ 1 ಮತ್ತು 3 ಕ್ರಮ ಸಂಖ್ಯೆ 2 ಮತ್ತು 4ರಲ್ಲಿ ನಮೂದಿಸಿರುವಂತೆ ಪ್ರತಿ ಸಾಲಿಗೆ ದರ ನಿಗದಿಪಡಿಸಿರುವುದು.	
7.	ಹೆಚ್ಚಾಗಿ ಬೇಕಾಗಿರುವ ಪ್ರತಿ ಹಾಳೆಯ ಬೆಲೆ (ಮುದ್ರಿಸಿರುವ ಹಾಳೆಯ ಅಳತೆಯನ್ನು ನಿರೂಪಿಸಿ)	1-00	
<b>ಸೂಚನೆ:</b> 1. ಚಂದಾಹಣ/ ಪ್ರಕಟಣಾ ವೆಚ್ಚದ ಮೊತ್ತವನ್ನು "0058 ಲೇಖನ ಸಾಮಗ್ರಿ ಮತ್ತು ಮುದ್ರಣ (1) ರಾಜ್ಯಪತ್ರ ಮತ್ತು ಇತರ ಪ್ರಕಟಣಾ ವೆಚ್ಚಗಳು" ಖಜಾನೆಗೆ ಸಲ್ಲಿಸಿ, ಮೂಲ ಚಲನನ್ನು ಮುಂದಿನ ಕ್ರಮಕ್ಕಾಗಿ ಈ ಕಛೇರಿಗೆ ಕಳುಹಿಸಬೇಕು.			
2. ಭಾಗ-VI-ಎ, VI-ಬಿ, VI-ಸಿ ಗಳನ್ನು ಅನುಕ್ರಮವಾಗಿ ಮೈಸೂರು, ಧಾರವಾಡ ಮತ್ತು ಗುಲ್ಬರ್ಗಾದ ಶಾಖಾ ಮುದ್ರಣಾಲಯಗಳಿಂದ ಪಡೆಯಬಹುದು.			
3. ಕರ್ನಾಟಕ ರಾಜ್ಯ ಪತ್ರಕ್ಕಾಗಿ ಈ ಕೆಳಕಂಡ ವಿಳಾಸದಲ್ಲಿ ಪತ್ರ ವ್ಯವಹರಿಸತಕ್ಕದ್ದು.			
<b>ಸಂಕಲನಾಧಿಕಾರಿಗಳು,</b> <b>ಕರ್ನಾಟಕ ರಾಜ್ಯಪತ್ರ,</b> <b>ಸರ್ಕಾರಿ ಹೊರವಲಯ ಮುದ್ರಣಾಲಯ,</b> <b>ಮೈಸೂರು ರಸ್ತೆ, ಬೆಂಗಳೂರು-59.</b>			

ಮುದ್ರಕರು: ನಿರ್ದೇಶಕರು, ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆ, ಬೆಂಗಳೂರು-59